



ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರ

ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ನಂ. 1, ಆಆ ಆಸ್ಕರ್ ರಸ್ತೆ, ಬೆಂಗಳೂರು - 560 052.

ಸಂಖ್ಯೆ : STRRPA/TP-4/LAO/02/2018-19

ದಿನಾಂಕ: ೧೧.11.2021

ಅಂತಿಮ ವಸತಿ ವಿನ್ಯಾಸ ಅನುಮೋದನಾ ಪತ್ರ

(ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 17(2) ರಡಿಯಲ್ಲಿ)

ವಿಷಯ : ದೇವನಹಳ್ಳಿ ತಾಲ್ಲೂಕು, ಕಸಬಾ ಹೋಬಳಿ, ಬಿದಲೂರು ಗ್ರಾಮದ ಸ.ನಂ.229/1ರಲ್ಲಿ 5-00ಎಕರೆ, 229/3ರಲ್ಲಿ 5-00ಎಕರೆ, 156/1ರಲ್ಲಿ 2ಎ-28ಗುಂಟೆ ಮತ್ತು 156/4ರಲ್ಲಿ 1-00ಎಕರೆ ಒಟ್ಟು 13ಎ-28ಗುಂಟೆ ವಿಸ್ತೀರ್ಣದ ಜಮೀನಿನ ವಸತಿ ವಿನ್ಯಾಸಕ್ಕೆ ಅಂತಿಮ ಅನುಮೋದನೆ ನೀಡಿ, ವಸತಿ ನಿವೇಶನಗಳನ್ನು ನೋಂದಣಿಗಾಗಿ ಬಿಡುಗಡೆ ಮಾಡಲು ಕೋರಿರುವ ಬಗ್ಗೆ.

- ಉಲ್ಲೇಖ: 1) ಅರ್ಜಿದಾರರ ಮನವಿ ದಿನಾಂಕ:20.09.2018
- 2) ದಿನಾಂಕ:27.09.2018ರಂದು ನಡೆದ ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರದ 10ನೇ ಸಭೆಯ ವಿಷಯ ಸಂಖ್ಯೆ:10.24ರ ನಿರ್ಣಯ.
- 3) ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರಕ್ಕೆ ಶುಲ್ಕ ಪಾವತಿಸಲಾದ ರಶೀದಿ ಸಂಖ್ಯೆ: 1334 ಮತ್ತು 1335 ದಿನಾಂಕ: 06.02.2019
- 4) ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರದ ತಾತ್ಕಾಲಿಕ ವಸತಿ ವಿನ್ಯಾಸ ಅನುಮೋದನಾ ಪತ್ರ ಸಂಖ್ಯೆ:STRRPA/TP-4/LAO/02/2018-19 ದಿನಾಂಕ: 28.02.2019
- 5) ಅರ್ಜಿದಾರರ ಮನವಿ ದಿನಾಂಕ:30.08.2021
- 6) ದಿನಾಂಕ:15.09.2021ರಂದು ನಡೆದ ಉಪನಗರ ವರ್ತುಲ ರಸ್ತೆ (STRR) ಯೋಜನಾ ಪ್ರಾಧಿಕಾರದ 22ನೇ ಸಭೆಯ ವಿಷಯ ಸಂಖ್ಯೆ: 22.27ರ ನಡವಳಿಕೆ.
- 7) ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರಕ್ಕೆ ಶುಲ್ಕ ಪಾವತಿಸಿದ ರಶೀದಿ ಸಂಖ್ಯೆ:2957 ದಿನಾಂಕ:30.10.2021

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ದೇವನಹಳ್ಳಿ ತಾಲ್ಲೂಕು, ಕಸಬಾ ಹೋಬಳಿ, ಬಿದಲೂರು ಗ್ರಾಮದ ಸ.ನಂ.229/1ರಲ್ಲಿ 5-00ಎಕರೆ, 229/3ರಲ್ಲಿ 5-00ಎಕರೆ, 156/1ರಲ್ಲಿ 2ಎ-28ಗುಂಟೆ ಮತ್ತು 156/4ರಲ್ಲಿ 1-00ಎಕರೆ ಒಟ್ಟು 13ಎ-28ಗುಂಟೆ ವಿಸ್ತೀರ್ಣದ ಜಮೀನಿಗೆ ಉಲ್ಲೇಖ(1)ರಲ್ಲಿನ ಅರ್ಜಿಯಲ್ಲಿ ವಸತಿ ವಿನ್ಯಾಸ ಅನುಮೋದನೆ ಕೋರಿ, ಈ ಪ್ರಾಧಿಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿತ್ತು. ಉಲ್ಲೇಖ(2)ರಲ್ಲಿನ ಈ ಪ್ರಾಧಿಕಾರದ ಸಭೆಯ ನಡವಳಿಕೆಯಲ್ಲಿ ವಸತಿ ವಿನ್ಯಾಸವನ್ನು ತಾತ್ಕಾಲಿಕವಾಗಿ ಅನುಮೋದಿಸಲು ತೀರ್ಮಾನಿಸಲಾಗಿತ್ತು. ಅರ್ಜಿದಾರರು ಉಲ್ಲೇಖ (3)ರಲ್ಲಿ ನಿಗದಿತ ಶುಲ್ಕವನ್ನು ಪಾವತಿಸಿರುತ್ತಾರೆ. ಅದರಂತೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 17(1) ರ ಅಡಿಯಲ್ಲಿ ವಸತಿ ವಿನ್ಯಾಸವನ್ನು ಅಭಿವೃದ್ಧಿಪಡಿಸಲು ಉಲ್ಲೇಖ (4) ರಲ್ಲಿನ ಪತ್ರದಲ್ಲಿ ತಾತ್ಕಾಲಿಕ ಅನುಮೋದನೆ ನೀಡಲಾಗಿರುತ್ತದೆ.

ಉಲ್ಲೇಖ(5)ರಲ್ಲಿನ ಅರ್ಜಿಯಲ್ಲಿ ಸದರಿ ವಸತಿ ವಿನ್ಯಾಸದ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ತಿಯಾಗಿ ಕಾರ್ಯಗತಗೊಳಿಸಿರುವುದಾಗಿ ತಿಳಿಸುತ್ತಾ, ವಸತಿ ವಿನ್ಯಾಸದ ಅಂತಿಮ ಅನುಮೋದನೆ ಹಾಗೂ ನಿವೇಶನಗಳನ್ನು ನೋಂದಣಿಗಾಗಿ ಬಿಡುಗಡೆ ಮಾಡುವಂತೆ ಕೋರಲಾಗಿರುತ್ತದೆ. ಅರ್ಜಿದಾರರು ಸದರಿ ವಸತಿ ವಿನ್ಯಾಸದ ವಿದ್ಯುದೀಕರಣ ಕಾಮಗಾರಿಗಳ ಬಗ್ಗೆ ಸಹಾಯಕ ನಿರ್ವಾಹಕ ಅಭಿಯಂತರರು (ಎಲೆಕ್ಟ್ರೀಕ್) ಓ.ಎಮ್ ಉಪವಿಭಾಗ, ದೇವನಹಳ್ಳಿ ರವರ ಪ್ರಮಾಣ ಪತ್ರ, ವಸತಿ ಬಡಾವಣೆಯಲ್ಲಿ ರಸ್ತೆ ಕಾಮಗಾರಿ ಮತ್ತು ಒಳಚರಂಡಿ ಕಾಮಗಾರಿಗಳು ಪೂರ್ಣಗೊಂಡಿರುವ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಬಿದಲೂರು ಗ್ರಾಮ ಪಂಚಾಯಿತಿ ಕಾರ್ಯಾಲಯ, ಇವರ ದೃಢೀಕರಣ ಪತ್ರ, ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ನಿಯಮಾವಳಿಯಂತೆ ರಸ್ತೆ, ಚರಂಡಿ ಮತ್ತು ಮೋರಿಗಳನ್ನು ಅಭಿವೃದ್ಧಿಪಡಿಸಿರುವ ಬಗ್ಗೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ, ದೇವನಹಳ್ಳಿ ಇವರ ದೃಢೀಕರಣ ಪತ್ರಗಳನ್ನು ಸಲ್ಲಿಸಿರುತ್ತಾರೆ. ವಸತಿ ವಿನ್ಯಾಸ ನಕ್ಷೆಯಲ್ಲಿನ ಉದ್ಯಾನವನ ಮತ್ತು ರಸ್ತೆಗಾಗಿ ಕಾಯ್ದಿರಿಸಿದ ಜಾಗಗಳನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಬಿದಲೂರು ಗ್ರಾಮ ಪಂಚಾಯಿತಿಗೆ ದಿನಾಂಕ: 04.11.2021 ರ ನೋಂದಾಯಿತ ಪರಿತ್ಯಾಜನಾ ಪತ್ರದ ಮೂಲಕ ಹಸ್ತಾಂತರಿಸಲಾಗಿರುತ್ತದೆ.

ಉಲ್ಲೇಖ(6)ರಲ್ಲಿನ ದಿನಾಂಕ:15.09.2021ರಂದು ನಡೆದ ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರದ 22ನೇ ಸಭೆಯ ವಿಷಯ ಸಂಖ್ಯೆ:22.27ರ ನಡವಳಿಕೆಯಲ್ಲಿ ದೇವನಹಳ್ಳಿ ತಾಲ್ಲೂಕು, ಕಸಬಾ ಹೋಬಳಿ, ಬಿದಲೂರು ಗ್ರಾಮದ ಸ.ನಂ.229/1ರಲ್ಲಿ 5-00ಎಕರೆ, 229/3ರಲ್ಲಿ 5-00ಎಕರೆ, 156/1ರಲ್ಲಿ 2ಎ-28ಗುಂಟೆ ಮತ್ತು 156/4ರಲ್ಲಿ 1-00ಎಕರೆ ಒಟ್ಟು 13ಎ-28ಗುಂಟೆ ವಿಸ್ತೀರ್ಣದ ಜಮೀನಿಗೆ ತಾತ್ಕಾಲಿಕ ಅನುಮೋದಿತ ವಸತಿ ವಿನ್ಯಾಸ ನಕ್ಷೆಯ ರೀತ್ಯ ಅಭಿವೃದ್ಧಿಗೊಳಿಸಿ, ಸಲ್ಲಿಸಿರುವ ವಸತಿ ವಿನ್ಯಾಸ ನಕ್ಷೆಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 17 (2)(ಬಿ) ಅಡಿಯಲ್ಲಿ ನೋಂದಣಿ ಉದ್ದೇಶಕ್ಕಾಗಿ ಅಂತಿಮ ಅನುಮೋದನೆ ನೀಡಲು ತೀರ್ಮಾನಿಸಲಾಗಿರುತ್ತದೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ, ದೇವನಹಳ್ಳಿ ತಾಲ್ಲೂಕು, ಕಸಬಾ ಹೋಬಳಿ, ಬಿದಲೂರು ಗ್ರಾಮದ ಸ.ನಂ.229/1ರಲ್ಲಿ 5-00ಎಕರೆ, 229/3ರಲ್ಲಿ 5-00ಎಕರೆ, 156/1ರಲ್ಲಿ 2ಎ-28ಗುಂಟೆ ಮತ್ತು 156/4ರಲ್ಲಿ 1-00ಎಕರೆ ಒಟ್ಟು 13ಎ-28ಗುಂಟೆ ವಿಸ್ತೀರ್ಣದ ವಿಸ್ತೀರ್ಣದ ಜಮೀನಿಗೆ ವಸತಿ ವಿನ್ಯಾಸ ನಕ್ಷೆಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ರ ಕಲಂ 17(2)(ಬಿ)ರ ಅಡಿಯಲ್ಲಿ ಈ ಕೆಳಕಂಡ ನಿಬಂಧನೆಗಳಿಗೊಳಪಟ್ಟು ಅಂತಿಮ ಅನುಮೋದನೆ ನೀಡಿ, ವಸತಿ ವಿನ್ಯಾಸದಲ್ಲಿನ ಎಲ್ಲಾ ನಿವೇಶನಗಳನ್ನು ನೋಂದಣಿಗಾಗಿ ಬಿಡುಗಡೆ ಮಾಡಲಾಗಿದೆ.

ಷರತ್ತುಗಳು

- 1) ಅಂತಿಮ ಅನುಮೋದನೆಯಾದ ವಿನ್ಯಾಸದಲ್ಲಿ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೇ ಯಾವುದೇ ಬದಲಾವಣೆಗಳನ್ನು ಮಾಡತಕ್ಕದ್ದಲ್ಲ.
- 2) ಈ ಪ್ರದೇಶದಲ್ಲಿ ಹಾಲಿ ಇರುವ ಗಿಡಮರಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ಉಳಿಸಿಕೊಳ್ಳತಕ್ಕದ್ದು ಮತ್ತು ರಸ್ತೆಗಳ ಎರಡೂ ಕಡೆ ಹಾಗೂ ಉದ್ಯಾನವನಗಳಲ್ಲಿ ಹೊಸ ಸಸಿಗಳನ್ನು ಬೆಳೆಸುವುದು.
- 3) ಅನುಮೋದಿತ ವಿನ್ಯಾಸದಲ್ಲಿರುವ ರಸ್ತೆಗಳು, ಉದ್ಯಾನವನವನ್ನು ಈ ಪ್ರಾಧಿಕಾರದಿಂದ ತಿಳಿಸುವವರೆಗೆ ನಿರ್ವಹಣೆಯನ್ನು ಮಾಡತಕ್ಕದ್ದು ಹಾಗೂ ಸಾರ್ವಜನಿಕ ಸೌಲಭ್ಯಕ್ಕೆ ಕಾಯ್ದಿರಿಸಿದ ಪ್ರದೇಶಗಳನ್ನು ಒತ್ತುವರಿಯಾಗದಂತೆ ಸಂರಕ್ಷಿಸತಕ್ಕದ್ದು.
- 4) ಸದರಿ ವಿನ್ಯಾಸದಲ್ಲಿ ಘನತ್ಯಾಜ್ಯ ನಿರ್ವಹಣೆಗಾಗಿ ಪ್ರತ್ಯೇಕ ಸ್ಥಳ ಕಾಯ್ದಿರಿಸತಕ್ಕದ್ದು.
- 5) ವಿನ್ಯಾಸದಲ್ಲಿನ ರಸ್ತೆಗಳಿಂದ ಅಕ್ಕ-ಪಕ್ಕದ ಜಮೀನುಗಳಿಗೆ ಇರುವ ಸಂಪರ್ಕವನ್ನು ಯಾವುದೇ ಕಾರಣಕ್ಕೂ ನಿರ್ಬಂಧಿಸತಕ್ಕದ್ದಲ್ಲ.
- 6) ಸದರಿ ಅನುಮೋದನೆಯನ್ನು ಸಲ್ಲಿಸಿರುವ ದಾಖಲೆಗಳ ಆಧಾರದ ಮೇಲೆ ತಾಂತ್ರಿಕವಾಗಿ ಪರಿಶೀಲಿಸಿ ಅನುಮೋದನೆ ನೀಡಿರುವುದರಿಂದ ಸದರಿ ಅನುಮೋದನೆಯನ್ನು ಮಾಲೀಕತ್ವದ ದಾಖಲೆಯೆಂದು ದೃಢೀಕರಿಸಿಕೊಳ್ಳಲು ಉಪಯೋಗಿಸತಕ್ಕದ್ದಲ್ಲ.

- 7) ಸದರಿ ಜಮೀನಿಗೆ ಸಂಬಂಧಿಸಿದಂತೆ ಯಾವುದೇ ಸಿವಿಲ್ ವ್ಯಾಜ್ಯಗಳಿಗೆ ಪ್ರಾಧಿಕಾರವು ಜವಾಬ್ದಾರಿಯಾಗಿರುವುದಿಲ್ಲ.
- 8) ಈ ವಿನ್ಯಾಸದಲ್ಲಿ ಬರುವ ನಿವೇಶನಗಳ ಮಾರಾಟ ಸಂಬಂಧ ನೀಡುವ ವಿಚಾರದಲ್ಲಿ ಪ್ರಾಧಿಕಾರದಿಂದ ಅನುಮೋದನೆ ಆಗಿರುವ ಅನುಮೋದನೆ ಸಂಖ್ಯೆ ಮತ್ತು ದಿನಾಂಕವನ್ನು ಕಡ್ಡಾಯವಾಗಿ ನಮೂದಿಸತಕ್ಕದ್ದು.
- 9) ನೈಸರ್ಗಿಕವಾಗಿ ಹರಿಯುವ ನದಿ/ಹಳ್ಳ/ಕೆರೆ ಮುಂತಾದವುಗಳಿಗೆ ವಿನ್ಯಾಸದ ಯಾವುದೇ ಮಲಿನ ನೀರನ್ನು ಬಿಡಬಾರದು.
- 10) ಈ ಅನುಮೋದಿತ ವಸತಿ ವಿನ್ಯಾಸ ನಕ್ಷೆ ಪ್ರದೇಶದಲ್ಲಿ ಬರುವ 'ಬಿ' ವಿರಾಟು ಜಮೀನುಗಳು ಸರ್ಕಾರಕ್ಕೆ ಸೇರಿರುತ್ತದೆ. ಈ ಜಮೀನುಗಳನ್ನು ಯಥಾಸ್ಥಿತಿಯಂತೆ ಕಾಪಾಡತಕ್ಕದ್ದು ಹಾಗೂ ಅತಿಕ್ರಮಣ ಮಾಡಬಾರದು ಮತ್ತು ಇತರೆ ಉದ್ದೇಶಗಳಿಗಾಗಿ ಉಪಯೋಗಿಸತಕ್ಕದ್ದಲ್ಲ.
- 11) ಸದರಿ ವಿನ್ಯಾಸದ ಸುತ್ತಲೂ ಕಾಂಪೌಂಡ್ ನಿರ್ಮಿಸಿ ಗೇಟ್ ಅನ್ನು ಅಳವಡಿಸಿ ಗೇಟೆಡ್ ಕಮ್ಯುನಿಟಿ ಎಂಬ ಹೆಸರಿನಲ್ಲಿ ನಿವೇಶನಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಹಾಗೂ ಸದರಿ ವಿನ್ಯಾಸದಲ್ಲಿನ ರಸ್ತೆ, ಪಾದಚಾರಿ ಮಾರ್ಗ ಹಾಗೂ ಉದ್ಯಾನವನಗಳು ಸಾರ್ವಜನಿಕ ಸ್ವತ್ತಾಗಿರುತ್ತದೆ. ಆದ್ದರಿಂದ, ಸಾರ್ವಜನಿಕ ಸ್ವತ್ತುಗಳನ್ನು ಸಾರ್ವಜನಿಕರಿಗೆ ಮುಕ್ತವಾಗಿಡತಕ್ಕದ್ದು.
- 12) ಬಡಾವಣೆ ನಕ್ಷೆಗೆ ಸಲ್ಲಿಸಿರುವ ದಾಖಲೆಗಳ ಆಧಾರದ ಮೇಲೆ ಅನುಮೋದನೆ ನೀಡಿರುವುದರಿಂದ ಮುಂದಿನ ದಿನಗಳಲ್ಲಿ ಸದರಿ ಜಮೀನುಗಳ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ತಂಟೆ ತಕರಾರು ಅಥವಾ ಸಿವಿಲ್ ವ್ಯಾಜ್ಯಗಳು ಉದ್ಭವವಾದಲ್ಲಿ ಬಡಾವಣೆ ಮಾಲೀಕರೇ ಹೊಣೆಗಾರರಾಗಿರುತ್ತಾರೆ.
- 13) ವಿನ್ಯಾಸ ಅಂಗೀಕಾರ ಕೋರಿಕೆ ಸಂಬಂಧ ಸಲ್ಲಿಸಲಾಗಿರುವ ದಾಖಲೆ ಅಥವಾ ಬೇರೆ ಯಾವುದೇ ಮಾಹಿತಿಗಳು ತಪ್ಪಾಗಿದ್ದಲ್ಲಿ, ಮೇಲ್ಕಂಡ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದಂತೆ ಈ ಅನುಮೋದನೆಯು ಯಾವ ಪೂರ್ವ ಸೂಚನೆಯೂ ಇಲ್ಲದೇ ತಂತಾನೆ ರದ್ದಾಗುತ್ತದೆ.
- 14) ಮೇಲ್ಕಂಡ ಯಾವುದೇ ಷರತ್ತುಗಳನ್ನು ಹಾಗೂ ಇತರೇ ಯಾವುದೇ ಇಲಾಖೆಗಳು ವಿಧಿಸುವ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಪ್ರಾಧಿಕಾರವು ನೀಡಿರುವ ಮಂಜೂರಾತಿಯು ಕೂಡಲೇ ರದ್ದಾಗುವುದು.
- 15) ಈ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೇ ಈ ವಸತಿ ವಿನ್ಯಾಸದಲ್ಲಿ ಯಾವುದೇ ಬದಲಾವಣೆಯನ್ನು ಮಾಡಬಾರದು ಹಾಗೂ ಅನುಮೋದನೆ ನೀಡಲಾದ ನಿರ್ದಿಷ್ಟ ಬಳಕೆಗೆ ಮಾತ್ರ ಉಪಯೋಗಿಸತಕ್ಕದ್ದು.
- 16) ಈ ವಿನ್ಯಾಸದಲ್ಲಿನ ಉದ್ಯಾನವನ ನಾಗರಿಕ ಸೌಲಭ್ಯದ ಜಾಗಗಳು ಮತ್ತು ರಸ್ತೆಗಳು ಸಾರ್ವಜನಿಕ ಸ್ವತ್ತಾಗಿರುತ್ತದೆ ಆದ್ದರಿಂದ ಈ ಸಾರ್ವಜನಿಕ ಸ್ವತ್ತುಗಳನ್ನು ಸಾರ್ವಜನಿಕರಿಗೆ ಮುಕ್ತವಾಗಿಡತಕ್ಕದ್ದು.
- 17) ಈ ಅನುಮೋದನೆಯು ಜಮೀನಿನ ಮೇಲಿರುವ ಹಕ್ಕನ್ನು ಅಥವಾ ಮಾಲೀಕತ್ವವನ್ನು ನಿರೂಪಿಸುವ ಸಲುವಾಗಿ ಉಪಯೋಗಿಸಲು ಬರುವುದಿಲ್ಲ ಹಾಗೂ ಈ ಜಮೀನುಗಳಿಗೆ ಸಂಬಂಧಿಸಿದ ಯಾವುದೇ ಸಿವಿಲ್ ವ್ಯಾಜ್ಯಗಳಿಗೆ ಈ ಪ್ರಾಧಿಕಾರವು ಹೊಣೆಯಾಗುವುದಿಲ್ಲ.
- 18) ಪ್ರಸ್ತಾವಿತ ಜಮೀನುಗಳು ಯಾವುದೇ ಭೂ ಸ್ವಾಧೀನಕ್ಕೆ ಒಳಪಟ್ಟಿದ್ದಲ್ಲಿ ಈ ಪ್ರಾಧಿಕಾರವು ಜವಾಬ್ದಾರಿಯಾಗಿರುವುದಿಲ್ಲ.
- 19) ಒಂದು ವೇಳೆ ಸರ್ಕಾರವು ಪೂರ್ವಾನ್ವಯವಾಗುವಂತೆ ನಿಗದಿಪಡಿಸುವ ಇತರೆ ಯಾವುದೇ ಶುಲ್ಕಗಳನ್ನು ಅರ್ಜಿದಾರರು ಪ್ರಾಧಿಕಾರಕ್ಕೆ ಪಾವತಿಸತಕ್ಕದ್ದು.
- 20) ಸರ್ಕಾರದ ಸುತ್ತೋಲೆ ಸಂಖ್ಯೆ: ನಅಇ 209 ಬಿಎಂಆರ್ 2016, ದಿನಾಂಕ: 31.03.2017 ರ ರೀತ್ಯ ಪತ್ರಿಕೆ, ಮಾಧ್ಯಮ, ಜಾಹೀರಾತು ಪ್ರಕಟಣೆಗಳಲ್ಲಿ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವಂತಿಲ್ಲ. ತಪ್ಪು ಮಾಹಿತಿ ಪ್ರಕಟಿಸದೇ ಅನುಮೋದನೆ ಪಡೆದುಕೊಂಡಿರುವ ಯೋಜನಾ ಪ್ರಾಧಿಕಾರದ ಹೆಸರನ್ನು ಮಾತ್ರ ನಮೂದಿಸತಕ್ಕದ್ದು.

21) ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ರಚಿಸಿರುವ Direction under section 18(1)(b) of Water (Prevention & Control of Pollution) Act, 1974ರ ಕಾಯ್ದೆಯಲ್ಲಿ ರೂಪಿಸಿರುವ ನಿಯಮದಂತೆ ಕ್ರಮ ಕೈಗೊಳ್ಳಲು ಸೂಚಿಸುವಂತೆ ಈ ಕೆಳಕಂಡ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.

i. ಮಳೆ ನೀರು ಗಾಲುವೆಯನ್ನು ಮುಚ್ಚದಂತೆ ಕ್ರಮವಹಿಸುವುದು.

ii. ಮಳೆ ನೀರು ಗಾಲುವೆಗಳಿಗೆ ಯಾವುದೇ ಕೊಳಚೆ ನೀರು ಹಾಗೂ ಇನ್ನಿತರೆ ತ್ಯಾಜ್ಯ ವಸ್ತುಗಳು ಸೇರ್ಪಡೆಯಾಗದಂತೆ ಕ್ರಮವಹಿಸುವುದು.

iii. ಕಂದಾಯ ಇಲಾಖೆಯ ದಾಖಲೆಗಳಂತೆ ಇರುವ ಮಳೆ ನೀರು ಗಾಲುವೆಗಳ ಅಳತೆಗಳನ್ನು ಅತಿಕ್ರಮ/ಒತ್ತುವರಿ ಆಗದಂತೆ ಯಥಾವತ್ತಾಗಿ ಕಾಯ್ದಿರಿಸಿಕೊಂಡು ಸರಾಗವಾಗಿ ನೀರು ಹರಿಯಲು ಬೇಕಾದ ಕ್ರಮವಹಿಸುವುದು.

iv. ಮಳೆ ನೀರು ಗಾಲುವೆಗಳು ತೆರೆದ ಸ್ಥಿತಿಯಲ್ಲಿ ಸ್ವಚ್ಛವಾಗಿರುವಂತೆ ಕ್ರಮವಹಿಸುವುದು.

22) ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಲ್ಲಿ ಅನುಮೋದಿತ ವಿನ್ಯಾಸ/ಬಡಾವಣೆಯನ್ನು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳತಕ್ಕದ್ದು ಹಾಗೂ ನೋಂದಣಿ ಮಾಡಿಕೊಂಡ ನಂತರವೇ ಅನುಮೋದಿತ ವಿನ್ಯಾಸ/ ಬಡಾವಣೆಯ ನಿರ್ಮಾಣದ ಕುರಿತು ಜಾಹೀರಾತು ನೀಡತಕ್ಕದ್ದು.

23) ಮೇಲ್ಕಂಡ ಯಾವುದೇ ಷರತ್ತುಗಳನ್ನು ಹಾಗೂ ಇತರೆ ಯಾವುದೇ ಪ್ರಾಧಿಕಾರವು ವಿಧಿಸಿರುವ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಪ್ರಾಧಿಕಾರವು ನೀಡಿರುವ ಮಂಜೂರಾತಿಯು ಕೂಡಲೇ ರದ್ದಾಗುವುದು.


ಸದಸ್ಯ ಕಾರ್ಯದರ್ಶಿಗಳು

ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ
ಜಂಟಿ ನಿರ್ದೇಶಕರು,

ಉಪನಗರ ವರ್ತುಲ ರಸ್ತೆ (STRR) ಯೋಜನಾ
 ಪ್ರಾಧಿಕಾರ, ಬೆಂಗಳೂರು.

ಇವರಿಗೆ,

ಶ್ರೀ ಲಕ್ಷ್ಮೀನಾರಾಯಣ ಅಳ್ಳ
ನಂ.27, ವಿಕೋರಿಯಾ ರಸ್ತೆ,
ಬೆಂಗಳೂರು-560047